

ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ, 2011 ಮತ್ತು (ತಿದ್ದುಪಡಿ) ಅಧಿನಿಯಮ, 2014

(ಕರ್ನಾಟಕ ನಾಗರಿಕರಿಗೆ ಸೇವೆಗಳ ಖಾತರಿ ಅಧಿನಿಯಮ 2011)

(ಅಧಿಸೂಚನೆ ಸಂ.ಸಂವ್ಯ.ಶಾಇ 32 ಶಾಸನ 2012, ದಿನಾಂಕ : 3.9.2012 ರಲ್ಲಿ ತಿದ್ದುಪಡಿ ಮಾಡಿದೆ.)

ಕರ್ನಾಟಕ ರಾಜ್ಯದಲ್ಲಿನ ನಾಗರಿಕರಿಗೆ ಗೊತ್ತುಮಾಡಿದ ಕಾಲಮಿತಿಯೊಳಗೆ ಸೇವೆಗಳ ಖಾತರಿಗಾಗಿ ಮತ್ತು ಅದಕ್ಕೆ ಸಂಬಂಧಿಸಿದ ಹಾಗೂ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗೆ ಉಪಬಂಧ ಕಲ್ಪಿಸುವುದಕ್ಕಾಗಿ ಒಂದು ವಿಧೇಯಕ.

ಕರ್ನಾಟಕ ರಾಜ್ಯದಲ್ಲಿನ ನಾಗರಿಕರಿಗೆ ಗೊತ್ತುಮಾಡಿದ ಕಾಲಮಿತಿಯೊಳಗೆ ಸೇವೆಗಳ ಖಾತರಿಗಾಗಿ ಮತ್ತು ಅದಕ್ಕೆ ಸಂಬಂಧಿಸಿದ ಹಾಗೂ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗೆ ಉಪಬಂಧ ಕಲ್ಪಿಸುವುದು ಯುಕ್ತವಾಗಿರುವುದರಿಂದ;

ಇದು, ಭಾರತ ಗಣರಾಜ್ಯದ ಅರವತ್ತೆರಡನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ,-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.-

(1) ಈ ಅಧಿನಿಯಮವನ್ನು ಕರ್ನಾಟಕ ನಾಗರಿಕರಿಗೆ ಸೇವೆಗಳ ಖಾತರಿ ಅಧಿನಿಯಮ, 2011 ಎಂದು ಕರೆಯತಕ್ಕದ್ದು.

(2) ಇದು, ಸರ್ಕಾರವು, ಅಧಿಸೂಚನೆಯ ಮೂಲಕ ಸರ್ಕಾರಿ ರಾಜ್ಯಪತ್ರದಲ್ಲಿ, ಗೊತ್ತುಪಡಿಸಬಹುದಾದ ಅಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.

2. ಪರಿಭಾಷೆಗಳು- ಈ ಅಧಿನಿಯಮದಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

(ಎ) “ಮೇಲ್ಮನವಿ ಪ್ರಾಧಿಕಾರ” ಎಂದರೆ, ಈ ಅಧಿನಿಯಮದ ಅಡಿಯಲ್ಲಿ ಯಾವೊಬ್ಬ ಸಕ್ಷಮ ಅಧಿಕಾರಿಯು ಹೊರಡಿಸಿದ ಆದೇಶಗಳ ವಿರುದ್ಧದ ಮೇಲ್ಮನವಿಯನ್ನು ಕೇಳುವ ಅಧಿಕಾರವು ನಿಹಿತಗೊಂಡಿರುವ, ಸರ್ಕಾರವು ನೇಮಕ ಮಾಡಿದ ಒಬ್ಬ ಅಧಿಕಾರಿ;

(ಬಿ) “ನಾಗರಿಕ ಸಂಬಂಧಿ ಸೇವೆ”ಯು ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಲಾದ ಸೇವೆಯನ್ನು ಒಳಗೊಳ್ಳುತ್ತದೆ;

(ಸಿ) “ಸಕ್ಷಮ ಅಧಿಕಾರಿ” ಎಂದರೆ, ಈ ಅಧಿನಿಯಮಕ್ಕೆ ಅನುಸಾರವಾಗಿ ಸೇವೆಯ ವಿಲೇಯಲ್ಲಿ ಕರ್ತವ್ಯಲೋಪವೆಸಗಿದ ಅಥವಾ ವಿಳಂಬ ಮಾಡಿದ ಸಾರ್ವಜನಿಕ ನೌಕರನ ಮೇಲೆ ವೆಚ್ಚವನ್ನು ವಿಧಿಸಲು ಅಧಿಕಾರವನ್ನು ಹೊಂದಿರತಕ್ಕ, ಸರ್ಕಾರವು ನೇಮಕ ಮಾಡಿದ ಒಬ್ಬ ಅಧಿಕಾರಿ;

(ಡಿ) “ಹೆಸರಿಸಲಾದ ಅಧಿಕಾರಿ” ಎಂದರೆ, ನಾಗರಿಕ ಸಂಬಂಧಿ ಸೇವೆಯನ್ನು ಒದಗಿಸಲು ಅಗತ್ಯಪಡಿಸಲಾದ, ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಲಾದ ಒಬ್ಬ ಅಧಿಕಾರಿ;

(ಇ) “ಸರ್ಕಾರ” ಎಂದರೆ, ಕರ್ನಾಟಕ ಸರ್ಕಾರ;

(ಎಫ್) “ಸ್ಥಳೀಯ ಪ್ರಾಧಿಕಾರ” ವು ಯಾವುದೇ ಪ್ರಾಧಿಕಾರ, ಪುರಸಭೆ, ಪೌರನಿಗಮ, ಪಟ್ಟಣ ಪಂಚಾಯತಿ, ಯೋಜನಾ ಪ್ರಾಧಿಕಾರ, ಕೈಗಾರಿಕಾ ಉಪನಗರ, ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿಗಳು ಮತ್ತು ಗ್ರಾಮಪಂಚಾಯತಿಗಳು ಹಾಗೂ ಕಾನೂನಿನ ಮೂಲಕ ರಚಿತವಾದ ಇತರ ಸ್ಥಳೀಯ ಸ್ವಯಂ ಆಡಳಿತ ಸಂಸ್ಥೆಗಳು ಮತ್ತು ರಾಜ್ಯದಲ್ಲಿ ಸಾರ್ವಜನಿಕ ಉಪಯುಕ್ತತೆಯ ಅತ್ಯಾವಶ್ಯಕ ಸೇವೆಯನ್ನು ಒದಗಿಸಲು ಅಥವಾ ನಿರ್ದಿಷ್ಟವಾದ ಸ್ಥಳೀಯ ಪ್ರದೇಶದೊಳಗೆ ಅಂಥ ಸೇವೆಗಳನ್ನು ನಿಯಂತ್ರಿಸಲು, ನಿರ್ವಹಿಸಲು ಅಥವಾ ವಿನಿಯಮಗೊಳಿಸಲು ಕಾನೂನಿನ ಮೂಲಕ ತತ್ಕಾಲದಲ್ಲಿ ನಿಹಿತಗೊಂಡ ಯಾವುದೇ ಹೆಸರಿನಿಂದ ಕರೆಯಲಾಗುವ ಇತರ ಶಾಸನಬದ್ಧ ಅಥವಾ ಶಾಸನಬದ್ಧವಲ್ಲದ ಸಂಸ್ಥೆಗಳನ್ನು ಒಳಗೊಳ್ಳುತ್ತದೆ;

(ಜಿ) “ನಿಯಮಿಸಲಾದುದು” ಎಂದರೆ, ಈ ಅಧಿನಿಯಮದ ಅಡಿಯಲ್ಲಿ ರಚಿಸಲಾದ ನಿಯಮಗಳ ಮೂಲಕ ನಿಯಮಿಸಲಾದುದು;

(ಹೆಚ್) “ಸಾರ್ವಜನಿಕ ಪ್ರಾಧಿಕಾರ” ಎಂದರೆ—

(i) ರಾಜ್ಯದಲ್ಲಿ ಸಂವಿಧಾನದ ಮೂಲಕ ಅಥವಾ ಅದರಡಿಯಲ್ಲಿ;

(ii) ರಾಜ್ಯ ವಿಧಾನಮಂಡಲದ ಮೂಲಕ ಮಾಡಲಾದ ಯಾವುದೇ ಕಾನೂನಿನ ಮೂಲಕ;

(iii) ಸರ್ಕಾರವು ಹೊರಡಿಸಿದ ಅಧಿಸೂಚನೆಯ ಅಥವಾ ಮಾಡಲಾದ ಆದೇಶದ ಮೂಲಕ;

— ಸ್ಥಾಪನೆಯಾದ ಅಥವಾ ರಚನೆಯಾದ ಸಂಘಟನೆ ಅಥವಾ ಪ್ರಾಧಿಕಾರ ಅಥವಾ ನಿಕಾಯ ಅಥವಾ ಸಂಸ್ಥೆ ಅಥವಾ ಒಂದು ಸ್ಥಳೀಯ ಪ್ರಾಧಿಕಾರ ಮತ್ತು ಇದು, ಸರ್ಕಾರವು ನೇರವಾಗಿ ಅಥವಾ ಪರೋಕ್ಷವಾಗಿ—

(1) ಒಡತನ ಹೊಂದಿರುವ, ನಿಯಂತ್ರಣ ಹೊಂದಿರುವ ಅಥವಾ ಗಣನೀಯವಾಗಿ ಹಣಕಾಸು ನೀಡಿರುವ ನಿಕಾಯವನ್ನು; ಅಥವಾ

(2) ಗಣನೀಯವಾಗಿ ಹಣಕಾಸು ನೀಡಿರುವ ಸರ್ಕಾರೇತರ ಸಂಘಟನೆಯನ್ನು,— ಒಳಗೊಳ್ಳುತ್ತದೆ.

(ಐ) “ಸಾರ್ವಜನಿಕ ನೌಕರ” ಎಂದರೆ, ಸಾರ್ವಜನಿಕ ಪ್ರಾಧಿಕಾರದ ಯಾವುದೇ ಸೇವೆ ಅಥವಾ ಹುದ್ದೆಗೆ ಖಾಯಂ ಆಗಿ ನೇಮಕಗೊಂಡ ಒಬ್ಬ ವ್ಯಕ್ತಿ;

(ಜೆ) “ಸೇವೆಯ ಹಕ್ಕು” ಎಂದರೆ, ಅನುಸೂಚಿಯಲ್ಲಿ ಗೊತ್ತು ಮಾಡಿದ ಕಾಲಮಿತಿಯೊಳಗೆ ನಿರ್ದಿಷ್ಟಪಡಿಸಿದ ನಾಗರಿಕ ಸಂಬಂಧಿ ಸೇವೆಯನ್ನು ಪಡೆದುಕೊಳ್ಳುವ ಹಕ್ಕು;

(ಕೆ) “ಅನುಸೂಚಿ” ಎಂದರೆ, ಈ ಅಧಿನಿಯಮಕ್ಕೆ ಲಗತ್ತಿಸಿದ ಅನುಸೂಚಿ;

(ಎಲ್) “ಗೊತ್ತುಮಾಡಿದ ಕಾಲ” ಎಂದರೆ, ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿದಂತೆ, ಹೆಸರಿಸಲಾದ ಅಧಿಕಾರಿಯು ಸೇವೆಯನ್ನು ಒದಗಿಸುವ ಅಥವಾ ಸಕ್ಷಮ ಅಧಿಕಾರಿಯು ಅಥವಾ ಮೇಲ್ಮನವಿ ಪ್ರಾಧಿಕಾರವು ಮೇಲ್ಮನವಿಯನ್ನು ನಿರ್ಧರಿಸುವ ಗರಿಷ್ಠ ಸಮಯ;

3. ಗೊತ್ತುಮಾಡಿದ ಕಾಲಮಿತಿಯೊಳಗೆ ಸೇವೆಯನ್ನು ಪಡೆಯುವ ಹಕ್ಕು.-

(1) ಪ್ರತಿಯೊಬ್ಬ ನಾಗರಿಕನು, ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿ ಗೊತ್ತುಮಾಡಿದ ಕಾಲದೊಳಗೆ, ಈ ಅಧಿನಿಯಮಕ್ಕನುಸಾರವಾಗಿ, ರಾಜ್ಯದಲ್ಲಿ ನಾಗರಿಕ ಸಂಬಂಧಿ ಸೇವೆಗಳನ್ನು ಪಡೆಯುವ ಹಕ್ಕನ್ನು ಹೊಂದಿರತಕ್ಕದ್ದು.

(2) ಸಾರ್ವಜನಿಕ ಪ್ರಾಧಿಕಾರದ ಪ್ರತಿಯೊಬ್ಬ ಹೆಸರಿಸಲಾದ ಅಧಿಕಾರಿಯು ಮತ್ತು ಆತನ ಅಧೀನ ಸಾರ್ವಜನಿಕ ನೌಕರನು, ಗೊತ್ತುಮಾಡಿದ ಕಾಲದೊಳಗೆ, ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿದ ನಾಗರಿಕ ಸಂಬಂಧಿ ಸೇವೆಗಳನ್ನು, ಪಡೆಯಲು ಅರ್ಹರಾದ ವ್ಯಕ್ತಿಗಳಿಗೆ ಒದಗಿಸತಕ್ಕದ್ದು ಮತ್ತು ಅದನ್ನು ತಮ್ಮ ಕಚೇರಿಗಳ ಸೂಚನಾ ಫಲಕದ ಮೇಲೆ ಸಹ ಪ್ರದರ್ಶಿಸತಕ್ಕದ್ದು.

4. ಸೇವೆಗಳು, ಹೆಸರಿಸಲಾದ ಅಧಿಕಾರಿಗಳು, ಸಕ್ಷಮ ಅಧಿಕಾರಿಗಳು, ಮೇಲ್ಮನವಿ ಪ್ರಾಧಿಕಾರ ಮತ್ತು ಗೊತ್ತುಪಡಿಸಿದ ಕಾಲಮಿತಿಗಳ ಅಧಿಸೂಚನೆ.- ಸರ್ಕಾರವು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಮೂರು ತಿಂಗಳುಗಳ ಅವಧಿಯ ಒಳಗೆ, ಅಧಿಸೂಚನೆಯ ಮೂಲಕ, ಸಚಿವಾಲಯದ ಪ್ರತಿಯೊಂದು ಇಲಾಖೆಯ ಅಡಿಯಲ್ಲಿ ಬರುವ ಪ್ರತಿಯೊಂದು ಸಾರ್ವಜನಿಕ ಪ್ರಾಧಿಕಾರವು ಅಥವಾ ಸ್ಥಳೀಯ ಪ್ರಾಧಿಕಾರವು ನೀಡುವ ಹೊಸ ಸೇವೆಗಳನ್ನು ಮತ್ತು ಹೆಸರಿಸಲಾದ ಅಧಿಕಾರಿಗಳನ್ನು ಹಾಗೂ ಈ ಅಧಿನಿಯಮದ ಅಡಿಯಲ್ಲಿ ನೀಡಲಾಗುವ ಸೇವೆಗಳಿಗೆ ನಿರ್ದಿಷ್ಟಪಡಿಸಿ ಗೊತ್ತುಮಾಡಿದ ಕಾಲಮಿತಿಯನ್ನು ಒಳಗೊಂಡಂತೆ ಸಕ್ಷಮ ಅಧಿಕಾರಿ ಮತ್ತು ಮೇಲ್ಮನವಿ ಪ್ರಾಧಿಕಾರ ಇವುಗಳನ್ನು ಸೇರಿಸುವುದಕ್ಕಾಗಿ ಅನುಸೂಚಿಯನ್ನು ತಿದ್ದುಪಡಿ ಮಾಡತಕ್ಕದ್ದು ಮತ್ತು ಅಂತಹುದೇ ಅಧಿಸೂಚನೆಯ ಮೂಲಕ ಅನುಸೂಚಿಯಲ್ಲಿನ ನಮೂದುಗಳನ್ನು ತಿದ್ದುಪಡಿ ಮಾಡಬಹುದು ಅಥವಾ ವ್ಯತ್ಯಾಸಗೊಳಿಸಬಹುದು.

5. ಗೊತ್ತುಮಾಡಿದ ಕಾಲದೊಳಗೆ ಸೇವೆಯನ್ನು ಒದಗಿಸುವುದು.-

(1) ಗೊತ್ತುಮಾಡಿದ ಕಾಲವು, ಹೆಸರಿಸಲಾದ ಅಧಿಕಾರಿಗೆ ಅಥವಾ ಅರ್ಜಿಯನ್ನು ಸ್ವೀಕರಿಸಲು ಈತನಿಂದ ಪ್ರಾಧಿಕೃತನಾದ ಈತನ ಅಧೀನದಲ್ಲಿರುವ ವ್ಯಕ್ತಿಗೆ ಅನುಸೂಚಿತ ಸೇವೆಗೆ ಸಂಬಂಧಿಸಿದ ಅರ್ಜಿಯನ್ನು ನಿಯಮಿಸಬಹುದಾದ ಅಂಥ ನಮೂನೆಯಲ್ಲಿ ಸಲ್ಲಿಸಿದ ದಿನಾಂಕದಿಂದ ಪ್ರಾರಂಭವಾಗತಕ್ಕದ್ದು. ಅಂಥ ಅರ್ಜಿಗೆ ಯುಕ್ತ ಸ್ವೀಕೃತಿಯ ಪ್ರಮಾಣಪತ್ರವನ್ನು (ಅಕ್ವಾಲೆಡ್ಜ್‌ಮೆಂಟ್) ನೀಡತಕ್ಕದ್ದು.

(2) ಹೆಸರಿಸಲಾದ ಅಧಿಕಾರಿಯು (1)ನೇ ಉಪಪ್ರಕರಣದ ಅಡಿಯಲ್ಲಿ ಅರ್ಜಿಯನ್ನು ಸ್ವೀಕರಿಸಿದ ತರುವಾಯ ಗೊತ್ತುಮಾಡಿದ ಕಾಲದೊಳಗೆ ಸೇವೆಯನ್ನು ನೇರವಾಗಿಯಾಗಲಿ ಅಥವಾ ಆತನಿಂದ ಯುಕ್ತವಾಗಿ ಪ್ರಾಧಿಕೃತನಾದ ಅಧಿಕಾರಿಯ ಮೂಲಕವಾಗಿಯಾಗಲಿ ಒದಗಿಸತಕ್ಕದ್ದು ಅಥವಾ ಅರ್ಜಿಯನ್ನು ತಿರಸ್ಕರಿಸತಕ್ಕದ್ದು ಮತ್ತು ಅರ್ಜಿಯನ್ನು ತಿರಸ್ಕರಿಸಿದ ಸಂದರ್ಭದಲ್ಲಿ, ಲಿಖಿತದಲ್ಲಿ ಕಾರಣಗಳನ್ನು ದಾಖಲಿಸತಕ್ಕದ್ದು ಮತ್ತು ತೀರ್ಮಾನದ ವಿರುದ್ಧ ಮೇಲ್ಮನವಿಯನ್ನು ಸಲ್ಲಿಸುವುದಕ್ಕಾಗಿನ ಅವಧಿಯನ್ನು ಹಾಗೂ ಯಾವ ಸಕ್ಷಮ ಅಧಿಕಾರಿಯ ಮುಂದೆ ಮೊದಲ ಮೇಲ್ಮನವಿಯನ್ನು ಸಲ್ಲಿಸಬೇಕೋ ಆ ಬಗೆಗಿನ ಎಲ್ಲಾ ವಿವರಗಳನ್ನು ಅರ್ಜಿದಾರನಿಗೆ ತಿಳಿಸತಕ್ಕದ್ದು.

6. ಅರ್ಜಿಗಳ ಸ್ಥಿತಿಗತಿಯ ಮೇಲ್ವಿಚಾರಣೆ.-

(1) ಯಾವುದೇ ನಾಗರಿಕ ಸಂಬಂಧಿ ಸೇವೆಗಳಿಗಾಗಿ ಅರ್ಜಿಯನ್ನು ಸಲ್ಲಿಸುವ ಪ್ರತಿಯೊಬ್ಬ ನಾಗರಿಕನಿಗೆ ಸಂಬಂಧಪಟ್ಟ ಸಾರ್ವಜನಿಕ ಪ್ರಾಧಿಕಾರವು ಅಥವಾ ಸಂದರ್ಭಾನುಸಾರ ಸ್ಥಳೀಯ ಪ್ರಾಧಿಕಾರವು ಅರ್ಜಿ ಸಂಖ್ಯೆಯನ್ನು ಒದಗಿಸತಕ್ಕದ್ದು ಮತ್ತು ಅರ್ಜಿದಾರನು ತನ್ನ ಅರ್ಜಿಯ ಸ್ಥಿತಿಗತಿಯನ್ನು ನಿಯಮಿಸಲಾದ ಕಾರ್ಯವಿಧಾನಕ್ಕನುಸಾರವಾಗಿ ಆನ್‌ಲೈನ್‌ನಲ್ಲಿ ಪಡೆದುಕೊಳ್ಳುವ ಮತ್ತು ಮೇಲ್ವಿಚಾರಣೆ ನಡೆಸುವ ಹಕ್ಕನ್ನು ಹೊಂದಿರತಕ್ಕದ್ದು.

(2) ಪ್ರತಿಯೊಂದು ಸಾರ್ವಜನಿಕ ಪ್ರಾಧಿಕಾರವು ಅಥವಾ ಸಂದರ್ಭಾನುಸಾರವಾಗಿ ಸ್ಥಳೀಯ ಪ್ರಾಧಿಕಾರವು ನಾಗರಿಕ ಸಂಬಂಧಿ ಸೇವೆಗಳ ಮೇಲಿನ ಎಲ್ಲಾ ಅರ್ಜಿಗಳ ಸ್ಥಿತಿಗತಿಯನ್ನು ಆನ್‌ಲೈನ್‌ನಲ್ಲಿ ನಿರ್ವಹಿಸತಕ್ಕದ್ದು ಮತ್ತು ಇದಕ್ಕೆ ಸಂಬಂಧಿಸಿದ ನಿಯಮಗಳ ಮೂಲಕ ನಿಯಮಿಸಲಾದಂಥ ಕಾರ್ಯವಿಧಾನಕ್ಕನುಸಾರವಾಗಿ ಅವುಗಳ ಸ್ಥಿತಿಗತಿಯನ್ನು ಇಂದೀಕರಿಸುವ ಕರ್ತವ್ಯಕ್ಕೆ ಬದ್ಧವಾಗಿರತಕ್ಕದ್ದು.

7. ಪರಸ್ಪರ ತಿಳುವಳಿಕೆಯ ಮೂಲಕ ವಿದ್ಯುನ್ಮಾನ ಆಡಳಿತ ಸೇವೆಗಳು.- ಎಲ್ಲಾ ಸಾರ್ವಜನಿಕ ಪ್ರಾಧಿಕಾರಗಳು, ಇಲಾಖೆಗಳು ಹಾಗೂ ಸ್ಥಳೀಯ ಪ್ರಾಧಿಕಾರಗಳು ತಮಗೆ ಸಂಬಂಧಿಸಿದ ನಾಗರಿಕ ಸಂಬಂಧಿ ಸೇವೆಗಳನ್ನು ಗೊತ್ತುಮಾಡಿದ ಕಾಲ ಅಥವಾ ಅವಧಿಯಲ್ಲಿ ವಿಲೆ ಮಾಡಲು ಪರಸ್ಪರ ತಿಳುವಳಿಕೆಯ ಮೂಲಕ ವಿದ್ಯುನ್ಮಾನ

ಆಡಳಿತದ ಭಾಗವಾಗಿ ಸೇವೆಯನ್ನು ಬಳಸಿಕೊಳ್ಳಲು ಸರ್ಕಾರವು ಉತ್ತೇಜಿಸತಕ್ಕದ್ದು ಮತ್ತು ಪ್ರೋತ್ಸಾಹಿಸತಕ್ಕದ್ದು.

8. ನಾಗರಿಕರಿಗೆ ಪರಿಹಾರ ವೆಚ್ಚದ ಸಂದಾಯ.- ನಾಗರಿಕ ಸಂಬಂಧಿ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿರುವ ನಾಗರಿಕನು, ಗೊತ್ತುಪಡಿಸಿದ ಸಮಯವನ್ನು ಮೀರಿ ಅಂಥ ಸೇವೆಗಳ ವಿಲೇಯಲ್ಲಿ ಆದ ವಿಳಂಬ ಅಥವಾ ಕರ್ತವ್ಯ ಲೋಪದ ಸಂದರ್ಭದಲ್ಲಿ ಈ ಅಧಿನಿಯಮ ಮತ್ತು ಅದರಡಿಯಲ್ಲಿ ರಚಿಸಿದ ನಿಯಮಗಳ ಉಪಬಂಧಗಳಿಗನುಸಾರವಾಗಿ ಪರಿಹಾರ ವೆಚ್ಚಗಳನ್ನು ಕೋರಲು ಹಕ್ಕುಳ್ಳವರಾಗಿರತಕ್ಕದ್ದು.

9. ಪರಿಹಾರ ವೆಚ್ಚದ ಸಂದಾಯದ ಹೊಣೆಗಾರಿಕೆ.- ಗೊತ್ತುಪಡಿಸಿದ ಸಮಯದೊಳಗೆ ನಾಗರಿಕ ಸಂಬಂಧಿ ಸೇವೆಗಳ ವಿಲೇಯಲ್ಲಿ ನಾಗರಿಕರಿಗೆ ನೀಡಲು ವಿಫಲರಾಗಿರುವಂಥ ಪ್ರತಿಯೊಬ್ಬ ಹೆಸರಿಸಲಾದ ಅಧಿಕಾರಿ ಅಥವಾ ಆತನ ಅಧೀನದಲ್ಲಿರುವ ಸಾರ್ವಜನಿಕ ನೌಕರನು, ವಿಳಂಬದ ಅವಧಿಗೆ ಅರ್ಜಿಯೊಂದಕ್ಕೆ ಗರಿಷ್ಠ ಐದು ನೂರು ರೂಪಾಯಿಗಳಿಗೆ ಒಳಪಟ್ಟು ದಿನ ಒಂದಕ್ಕೆ ಇಪ್ಪತ್ತು ರೂಪಾಯಿಗಳಂತೆ, ಅದನ್ನು ನೀಡುವುದಕ್ಕಾಗಿ ಸರ್ಕಾರದಿಂದ ನಿಷೇಧ ಅಥವಾ ನಿರ್ಬಂಧ ಇಲ್ಲದಿದ್ದರೆ, ಸಂದಾಯ ಮಾಡಲು ಬದ್ಧರಾಗಿರತಕ್ಕದ್ದು.

10. ಸಕ್ಷಮ ಅಧಿಕಾರಿಯ ನೇಮಕಾತಿ-

(1) ಸರ್ಕಾರವು, ಅಧಿಸೂಚನೆಯ ಮೂಲಕ, ಈ ಅಧಿನಿಯಮಕ್ಕನುಸಾರವಾಗಿ ಸೇವೆಗಳನ್ನು ವಿಲೇ ಮಾಡುವಲ್ಲಿ ಕರ್ತವ್ಯ ಲೋಪ ಎಸಗುವ ಅಥವಾ ವಿಳಂಬ ಮಾಡುವ, ಹೆಸರಿಸಲಾದ ಅಧಿಕಾರಿ ಅಥವಾ ಆತನ ಅಧೀನದಲ್ಲಿಯ ಸಾರ್ವಜನಿಕ ನೌಕರನ ವಿರುದ್ಧ ವೆಚ್ಚವನ್ನು ವಿಧಿಸುವುದಕ್ಕೆ ಸಕ್ಷಮ ಪ್ರಾಧಿಕಾರದಂತೆ ಕಾರ್ಯ ನಿರ್ವಹಿಸಲು ಸರ್ಕಾರದ *ಗ್ರೂಪ್ 'ಬಿ'/ 'ಸಿ' ಅಧಿಕಾರಿಯ ದರ್ಜೆಗಿಂತ ಕಡಿಮೆಯಲ್ಲದ ಅಥವಾ ಸಾರ್ವಜನಿಕ ಪ್ರಾಧಿಕಾರದ ಸಂದರ್ಭದಲ್ಲಿ ಇದಕ್ಕೆ ತತ್ಸಮನಾದ ಶ್ರೇಣಿಯ ಅಧಿಕಾರಿಯನ್ನು ನೇಮಕ ಮಾಡತಕ್ಕದ್ದು.

(2) ಪ್ರತಿಯೊಂದು ಸಾರ್ವಜನಿಕ ಪ್ರಾಧಿಕಾರವು ವೆಚ್ಚದ ಸಂದಾಯದ ಉದ್ದೇಶಕ್ಕಾಗಿ, ಸಕ್ಷಮ ಅಧಿಕಾರಿಯ ಮೇಲೆ, ಅನ್ವಯವಾಗುವ ಕಾನೂನು, ಕಾರ್ಯ ವಿಧಾನ ಮತ್ತು ನಿಯಮಗಳಿಗನುಸಾರವಾಗಿ ಹಣ ಪಡೆಯುವ ಮತ್ತು ಬಟವಾಡೆ ಮಾಡುವ ಅಧಿಕಾರವನ್ನು ಪ್ರದತ್ತಗೊಳಿಸತಕ್ಕದ್ದು.

(3) ನಾಗರಿಕ ಸಂಬಂಧಿ ಸೇವೆಗಳ ವಿಲೇಯ ಸಮಯದಲ್ಲಿ ನಾಗರಿಕನು ಪರಿಹಾರ ವೆಚ್ಚದ ಅಂಥ ಬೇಡಿಕೆಯನ್ನು ಮಾಡಿದರೆ, ಸ್ವೀಕೃತಿ ಪ್ರಮಾಣ ಪತ್ರಕ್ಕೆ (ಅಕ್ನಾಲೆಡ್ಜ್‌ಮೆಂಟ್) ಮತ್ತು ಸ್ವೀಕೃತಿ ಪತ್ರಕ್ಕೆ ಪ್ರತಿಯಾಗಿ ನಿಯಮಿಸಬಹುದಾದ ಅಂಥ ರೀತಿಯಲ್ಲಿ ನಾಗರಿಕನಿಗೆ ಅಂಥ ವೆಚ್ಚವನ್ನು ಸಂದಾಯ ಮಾಡುವುದು ಸಕ್ಷಮ ಅಧಿಕಾರಿಯ ಕರ್ತವ್ಯವಾಗಿರತಕ್ಕದ್ದು.

11. ಹೊಣೆಗಾರಿಕೆಯನ್ನು ನಿಗದಿಪಡಿಸುವ ಕಾರ್ಯವಿಧಾನ.-

(1) ಪರಿಹಾರ ವೆಚ್ಚವನ್ನು ಸಂದಾಯ ಮಾಡಿದ ಹದಿನೈದು ದಿನಗಳ ಅವಧಿಯೊಳಗೆ, ಸಕ್ಷಮ ಅಧಿಕಾರಿಯು ಪ್ರಾರಂಭಿಕ ವಿಚಾರಣೆಯನ್ನು ನಡೆಸಿದ ತರುವಾಯ, ನಿಯಮಿಸಬಹುದಾದ ಅಂಥ ವಿಧಾನದಲ್ಲಿ, ಅಂಥ ನಾಗರಿಕ ಸಂಬಂಧಿ ಸೇವೆಗಳ ವಿಲೆಯಲ್ಲಿನ ವಿಳಂಬಕ್ಕೆ ಹೊಣೆಗಾರನಾಗಿ ಕಂಡುಬಂದ ಸಾರ್ವಜನಿಕ ನೌಕರನ ವಿರುದ್ಧ, ನಾಗರಿಕನಿಗೆ ಸಂದಾಯ ಮಾಡಿದ ಪರಿಹಾರ ವೆಚ್ಚವನ್ನು ಅವನಿಂದ ಏಕೆ ವಸೂಲಿ ಮಾಡಬಾರದು ಎಂದು ಕೇಳುವ ನೋಟೀಸನ್ನು ಹೊರಡಿಸತಕ್ಕದ್ದು.

(2) ನೋಟೀಸನ್ನು ಯಾವ ಸಾರ್ವಜನಿಕ ನೌಕರನ ವಿರುದ್ಧ ಹೊರಡಿಸಲಾಗಿದೆಯೋ ಆ ನೌಕರನು ಅಂಥ ನೋಟೀಸನ್ನು ಸ್ವೀಕರಿಸಿದ ದಿನಾಂಕದಿಂದ ಏಳು ದಿನಗಳೊಳಗೆ ಮನವಿಯನ್ನು ಸಲ್ಲಿಸಬಹುದು. ನಿಯಮಿಸಲಾದ ಅವಧಿಯೊಳಗೆ ಸಕ್ಷಮ ಅಧಿಕಾರಿಯು ಅಂಥ ಮನವಿಯನ್ನು ಸ್ವೀಕರಿಸದಿರುವ ಸಂದರ್ಭದಲ್ಲಿ ಅಥವಾ ಸ್ವೀಕರಿಸಿದ ವಿವರಣೆಯು, ಯಾವುದಾದರೂ ಇದ್ದಲ್ಲಿ, ಅದು ತೃಪ್ತಿಕರವಾಗಿಲ್ಲವೆಂದು ಕಂಡುಬಂದರೆ, ಸಕ್ಷಮ ಅಧಿಕಾರಿಯು, ಅಂಥ ಕರ್ತವ್ಯ ಲೋಪವೆಸಗಿದ ಸಾರ್ವಜನಿಕ ನೌಕರನಿಗೆ ಖರ್ಚು ಚೀಟಿಯಲ್ಲಿ (ಡೆಬಿಟ್ ನೋಟ್) ಗೊತ್ತುಪಡಿಸಿದ ವೆಚ್ಚವನ್ನು ಜಮೆ ಮಾಡುವಂತೆ ನಿರ್ದೇಶನವನ್ನು ನೀಡುವ ಅಥವಾ ಖರ್ಚು ಚೀಟಿಯಲ್ಲಿ ನಿರ್ದಿಷ್ಟಪಡಿಸಿದ ಮೊಬಲಗನ್ನು ಅಂಥ ಸಾರ್ವಜನಿಕ ನೌಕರನ ಸಂಬಳದಿಂದ ಕಡಿತಗೊಳಿಸಲು ಸಂಬಂಧಿಸಿದ ಲೆಕ್ಕಪತ್ರಗಳ ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡುವ ಖರ್ಚು ಚೀಟಿಯನ್ನು ಹೊರಡಿಸಲು ಹಕ್ಕುಳ್ಳವನಾಗಿರತಕ್ಕದ್ದು:

ಪರಂತು, ಸಕ್ಷಮ ಅಧಿಕಾರಿಯು ಸಾರ್ವಜನಿಕ ನೌಕರನ ಪರವಾಗಿ ಯುಕ್ತ ಮತ್ತು ನ್ಯಾಯೋಚಿತ ಆಧಾರಗಳು ಕಂಡುಬಂದಲ್ಲಿ ಮತ್ತು ನಾಗರಿಕನಿಗೆ ಸೇವೆಯನ್ನು ವಿಲೆ ಮಾಡುವಲ್ಲಿ ಆದ ವಿಳಂಬವು ಅವನ ಮೇಲೆ ಆರೋಪಿಸಬೇಕಾಗಿಲ್ಲವೆಂಬ, ಆದರೆ ಬೇರೊಬ್ಬ ಸಾರ್ವಜನಿಕ ನೌಕರನ ಮೇಲೆ ಆರೋಪಿಸಬಹುದೆಂದು ತೀರ್ಮಾನಕ್ಕೆ ಬಂದಲ್ಲಿ, ಆತನ ವಿರುದ್ಧ ಹೊರಡಿಸಿದ ನೋಟೀಸನ್ನು ಹಿಂಪಡೆಯಲು ಮತ್ತು ವಿಳಂಬಕ್ಕೆ ಹೊಣೆಗಾರನಾಗಿ ಕಂಡುಬಂದ ಅಂಥ ಇತರ ಸಾರ್ವಜನಿಕ ನೌಕರನಿಗೆ (* ಅಧಿಸೂಚನೆ ಸಂ.ಸಂವ್ಯಶಾಇ 32 ಶಾಸನ 2012, ದಿನಾಂಕ: 3.9.2012 ರಲ್ಲಿ ತಿದ್ದುಪಡಿ ಮಾಡಿದೆ.)

ಕಾರಣ ಕೇಳುವ ನೋಟೀಸನ್ನು ಹೊಸದಾಗಿ ಹೊರಡಿಸಲು ಹಾಗೂ ಈ ಉಪಪ್ರಕರಣದಲ್ಲಿ ಮತ್ತು ಈ ಪ್ರಕರಣದ (1)ನೇ ಉಪಪ್ರಕರಣದಲ್ಲಿ ನಿರ್ದಿಷ್ಟಪಡಿಸಿದಂತೆ ಕಾರ್ಯ ವಿಧಾನಗಳನ್ನು ಯಥೋಚಿತ ವ್ಯತ್ಯಾಸಗಳೊಂದಿಗೆ ಅನುಸರಿಸುವುದು ಸಕ್ಷಮ ಅಧಿಕಾರಿಗೆ ಕಾನೂನು ಬದ್ಧವಾಗಿರತಕ್ಕದ್ದು.

(3) ಈ ಅಧಿನಿಯಮದ ಅಡಿಯಲ್ಲಿ ಹೊಣೆಗಾರಿಕೆಯನ್ನು ನಿಗದಿಪಡಿಸುವಾಗ ಸಕ್ಷಮ ಅಧಿಕಾರಿಯು ಆ ಸಂಬಂಧದಲ್ಲಿ ಆದೇಶವನ್ನು ಹೊರಡಿಸುವುದಕ್ಕೆ ಮೊದಲು ಸ್ವಾಭಾವಿಕ ನ್ಯಾಯ ತತ್ವಗಳನ್ನು ಅನುಸರಿಸತಕ್ಕದ್ದು.

12. ಸಾರ್ವಜನಿಕ ನೌಕರನ ಮೇಲ್ಮನವಿ ಹಕ್ಕು-

(1) 10ನೇ ಮತ್ತು 11ನೇ ಪ್ರಕರಣಗಳಿಗೆ ಅನುಸಾರವಾಗಿ ಸಕ್ಷಮ ಅಧಿಕಾರಿಯು ಹೊರಡಿಸಿದ ಆದೇಶದಿಂದ ಬಾಧಿತನಾದ ಯಾವೊಬ್ಬ ಸಾರ್ವಜನಿಕ ನೌಕರನು ಪ್ರಶ್ನಿತ ಆದೇಶವನ್ನು ಸ್ವೀಕರಿಸಿದಂದಿನಿಂದ ಮೂವತ್ತು ದಿನಗಳಿಗೆ ಮೀರದ ಅವಧಿಯೊಳಗೆ ಅಂಥ ಆದೇಶದ ವಿರುದ್ಧ ಮೇಲ್ಮನವಿ ಪ್ರಾಧಿಕಾರಕ್ಕೆ ಒಂದು ಮೇಲ್ಮನವಿಯನ್ನು ಸಲ್ಲಿಸಲು ಹಕ್ಕುಳ್ಳವನಾಗಿರತಕ್ಕದ್ದು. ಮೇಲ್ಮನವಿ ಪ್ರಾಧಿಕಾರದ ಆದೇಶವು ಅಂತಿಮ ಹಾಗೂ ಬಂಧನಕಾರಿಯಾಗಿರತಕ್ಕದ್ದು.

(2) ಈ ಅಧಿನಿಯಮದ ಉದ್ದೇಶಕ್ಕಾಗಿ, ಸಕ್ಷಮ ಅಧಿಕಾರಿಯು ಹೊರಡಿಸಿದ ಆದೇಶದ ವಿರುದ್ಧದ ಮೇಲ್ಮನವಿಗಳನ್ನು ಕೇಳಲು ಮತ್ತು ತೀರ್ಮಾನಿಸಲು ಮೇಲ್ಮನವಿ ಪ್ರಾಧಿಕಾರವಾಗಿ ಒಬ್ಬ ಅಧಿಕಾರಿಯನ್ನು ಸರ್ಕಾರವು ನೇಮಕ ಮಾಡತಕ್ಕದ್ದು. ಮೇಲ್ಮನವಿ ಪ್ರಾಧಿಕಾರವು ಸರ್ಕಾರದ ಉಪಕಾರ್ಯದರ್ಶಿಯ ಅಥವಾ ಅದಕ್ಕೆ ಸಮನಾದ ದರ್ಜೆಗೆ ಕಡಿಮೆಯಲ್ಲದ ದರ್ಜೆಯ ಅಧಿಕಾರಿಯಾಗಿರತಕ್ಕದ್ದು.

13. ಬಾಧಿತ ನಾಗರಿಕರಿಂದ ಮೇಲ್ಮನವಿ-

(1) ಯಾವೊಬ್ಬ ವ್ಯಕ್ತಿಯು ಅರ್ಜಿಯನ್ನು 5ನೇ ಪ್ರಕರಣದ (2)ನೇ ಉಪಪ್ರಕರಣದ ಅಡಿಯಲ್ಲಿ ತಿರಸ್ಕರಿಸಲಾಗಿದೆಯೋ ಅಥವಾ ಗೊತ್ತುಮಾಡಿದ ಕಾಲಮಿತಿಯೊಳಗೆ ಆತನಿಗೆ ಸೇವೆಯನ್ನು ಒದಗಿಸಿಲ್ಲವೋ ಆ ವ್ಯಕ್ತಿಯು, ಅರ್ಜಿಯನ್ನು ತಿರಸ್ಕರಿಸಿದ ದಿನಾಂಕದಿಂದ ಅಥವಾ ಗೊತ್ತುಮಾಡಿದ ಕಾಲಮಿತಿಯು ಮುಕ್ತಾಯಗೊಂಡ ದಿನಾಂಕದಿಂದ ಮೂವತ್ತು ದಿನಗಳೊಳಗೆ ಸಕ್ಷಮ ಅಧಿಕಾರಿಗೆ ಮೇಲ್ಮನವಿಯನ್ನು ಸಲ್ಲಿಸಬಹುದು:

ಪರಂತು, ಅಪೀಲುದಾರನು ಸಾಕಷ್ಟು ಕಾರಣಕ್ಕಾಗಿ ಸಕಾಲದಲ್ಲಿ ಮೇಲ್ಮನವಿಯನ್ನು ದಾಖಲು ಮಾಡುವುದರಿಂದ ಪ್ರತಿಬಂಧಿತನಾಗಿದ್ದಾನೆಂದು ಸಕ್ಷಮ ಅಧಿಕಾರಿಯು ಮನಗಂಡಲ್ಲಿ, ಆತನು ಮೂವತ್ತು ದಿನಗಳ ಅವಧಿಯು ಮುಕ್ತಾಯವಾದ ತರುವಾಯವೂ ಮೇಲ್ಮನವಿಯನ್ನು ಅಂಗೀಕರಿಸಬಹುದು.

(2) ಸಕ್ಷಮ ಅಧಿಕಾರಿಯು, ನಿರ್ದಿಷ್ಟಪಡಿಸಿದ ಅವಧಿಯೊಳಗೆ ಸೇವೆಯನ್ನು ಒದಗಿಸಲು ಹೆಸರಿಸಲಾದ ಅಧಿಕಾರಿಗೆ ಆದೇಶಿಸಬಹುದು ಅಥವಾ ಮೇಲ್ಮನವಿಯನ್ನು ತಿರಸ್ಕರಿಸಬಹುದು ಅಥವಾ 9ನೇ ಪ್ರಕರಣದ ಉಪಬಂಧಗಳಿಗನುಸಾರವಾಗಿ ಪರಿಹಾರ ವೆಚ್ಚವನ್ನು ವಿಧಿಸಬಹುದು.

(3) ಸಕ್ಷಮ ಅಧಿಕಾರಿಯ ತೀರ್ಪಿನ ವಿರುದ್ಧ, ತೀರ್ಪನ್ನು ನೀಡಿದ ದಿನಾಂಕದಿಂದ ಅರವತ್ತು ದಿನಗಳೊಳಗೆ ಮೇಲ್ಮನವಿ ಪ್ರಾಧಿಕಾರಕ್ಕೆ ಮೇಲ್ಮನವಿಯನ್ನು ಸಲ್ಲಿಸತಕ್ಕದ್ದು:

ಪರಂತು, ಅಪೀಲುದಾರನು ಸಾಕಷ್ಟು ಕಾರಣಕ್ಕಾಗಿ ಸಕಾಲದಲ್ಲಿ ಮೇಲ್ಮನವಿಯನ್ನು ದಾಖಲು ಮಾಡುವುದರಿಂದ ಪ್ರತಿಬಂಧಿತನಾಗಿದ್ದಾನೆಂದು, ಮೇಲ್ಮನವಿ ಪ್ರಾಧಿಕಾರವು ಮನಗಂಡಲ್ಲಿ, ಅದು ಅರವತ್ತು ದಿನಗಳ ಅವಧಿಯು ಮುಕ್ತಾಯವಾದ ತರುವಾಯವೂ ಮೇಲ್ಮನವಿಯನ್ನು ಅಂಗೀಕರಿಸಬಹುದು.

(4) ಮೇಲ್ಮನವಿ ಪ್ರಾಧಿಕಾರವು, ಹೆಸರಿಸಲಾದ ಅಧಿಕಾರಿಗೆ ಆತನು ನಿರ್ಧರಿಸಬಹುದಾದ ಅಂಥ ಅವಧಿಯೊಳಗೆ ಸೇವೆಯನ್ನು ಒದಗಿಸಲು ಆದೇಶಿಸಬಹುದು ಅಥವಾ ಆತನು ಮೇಲ್ಮನವಿಯನ್ನು ತಿರಸ್ಕರಿಸಬಹುದು.

(5) ಹೆಸರಿಸಲಾದ ಅಧಿಕಾರಿಯು, 5ನೇ ಪ್ರಕರಣದ (1)ನೇ ಉಪಪ್ರಕರಣವನ್ನು ಪಾಲಿಸದಿದ್ದಲ್ಲಿ, ತದನಂತರ ಪಾಲನೆ ಮಾಡದಿರುವುದರಿಂದ ಬಾಧಿತನಾದ ಅರ್ಜಿದಾರನು, ಸಕ್ಷಮ ಅಧಿಕಾರಿಗೆ ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಅರ್ಜಿಯನ್ನು, ಇದು ಮೊದಲನೇ ಮೇಲ್ಮನವಿಯಾಗಿದ್ದರೆ ಹೇಗೋ ಹಾಗೆಯೇ ವಿಲೇ ಮಾಡತಕ್ಕದ್ದು.

(6) ಹೆಸರಿಸಲಾದ ಅಧಿಕಾರಿಯು, ಈ ಪ್ರಕರಣದ (2) ನೇ ಉಪಪ್ರಕರಣದ ಅಡಿಯಲ್ಲಿಯೇ ಸೇವೆಯನ್ನು ಒದಗಿಸುವ ಆದೇಶವನ್ನು ಪಾಲಿಸದಿದ್ದಲ್ಲಿ, ಆಗ ಪಾಲನೆ ಮಾಡದಿರುವುದರಿಂದ ಬಾಧಿತನಾದ ಅರ್ಜಿದಾರನು, ಮೇಲ್ಮನವಿ ಪ್ರಾಧಿಕಾರಕ್ಕೆ ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಅರ್ಜಿಯನ್ನು ಮೇಲ್ಮನವಿಯ ರೀತಿಯಲ್ಲಿ ವಿಲೇ ಮಾಡತಕ್ಕದ್ದು.

(7) ಸಕ್ಷಮ ಅಧಿಕಾರಿ ಮತ್ತು ಮೇಲ್ಮನವಿ ಪ್ರಾಧಿಕಾರವು, ಈ ಪ್ರಕರಣದಡಿಯಲ್ಲಿ ಅಪೀಲನ್ನು ತೀರ್ಮಾನಿಸುವಾಗ, ಈ ಮುಂದಿನ ವಿಷಯಗಳ ಸಂಬಂಧದಲ್ಲಿ, ಎಂದರೆ:-

(ಎ) ದಸ್ತಾವೇಜುಗಳ ಹಾಜರುಪಡಿಸುವಿಕೆ ಮತ್ತು ಪರಿಶೀಲನೆಯನ್ನು ಅಗತ್ಯಪಡಿಸುವುದು;

(ಬಿ) ಹೆಸರಿಸಲಾದ ಅಧಿಕಾರಿಗೆ ಮತ್ತು ಅಪೀಲುದಾರನಿಗೆ ಅಹವಾಲನ್ನು ಹೇಳಿಕೊಳ್ಳಲು ಸಮನುಗಳನ್ನು ನೀಡುವುದು; ಮತ್ತು

(ಸಿ) ನಿಯಮಿಸಬಹುದಾದ ಅಂಥ ಯಾವುದೇ ಇತರ ವಿಷಯಗಳು,

- ಇವುಗಳಿಗೆ ಸಂಬಂಧಿಸಿದಂತೆ, ಸಿವಿಲ್ ಪ್ರಕ್ರಿಯಾ ಸಂಹಿತೆ, 1908ರ (1908ರ ಕೇಂದ್ರ ಅಧಿನಿಯಮ ಸಂಖ್ಯೆ 5) ಅಡಿಯಲ್ಲಿ ದಾವೆಯನ್ನು ಅಧಿವಿಚಾರಣೆ ಮಾಡುವಾಗ ಸಿವಿಲ್ ನ್ಯಾಯಾಲಯದಲ್ಲಿ ನಿಹಿತವಾಗಿರುವಂತಹವೇ ಅಧಿಕಾರಗಳನ್ನು ಹೊಂದಿರತಕ್ಕದ್ದು.

14. ನಿಗದಿಪಡಿಸಿದ ಅವಧಿಯೊಳಗೆ ಸೇವೆಗಳನ್ನು ನೀಡುವ ಸಂಸ್ಕೃತಿಯನ್ನು ಬೆಳೆಸುವುದು.-

(1) ಸರ್ಕಾರಿ ನೌಕರನನ್ನು ನಾಗರಿಕರೆಡೆಗೆ ಸೂಕ್ಷ್ಮಗ್ರಾಹಿಯನ್ನಾಗಿಸುವ ಮತ್ತು ನಾಗರಿಕರಿಗೆ ಕಾಲಬದ್ಧ ಸೇವೆಗಳನ್ನು ನೀಡುವ ಸಂಸ್ಕೃತಿಯನ್ನು ಬೆಳೆಸಿಕೊಳ್ಳುವಂತೆ ಮತ್ತು ಮೈಗೂಡಿಸಿಕೊಳ್ಳುವಂತೆ ಮಾಡುವ ಉದ್ದೇಶ ಹಾಗೂ ಆಶಯಗಳನ್ನು ಹೊಂದಿರುವುದರಿಂದ, ಈ ಅಧಿನಿಯಮದಲ್ಲಿ ಪರಿಭಾಷಿಸಿದ ನಾಗರಿಕ ಸಂಬಂಧಿ ಸೇವೆಗಳನ್ನು ಕಾಲಬದ್ಧವಾಗಿ ಒದಗಿಸುವಲ್ಲಿ, ಹೆಸರಿಸಲಾದ ಅಧಿಕಾರಿಯ ವಿಫಲತೆಯನ್ನು ದುರ್ನಡತೆ ಎಂದು ಪರಿಗಣಿಸತಕ್ಕದ್ದಲ್ಲ.

(2) ರೂಢಿಗತ ಮತ್ತು ಉದ್ದೇಶಪೂರ್ವಕವಾಗಿ ಯಾವುದೇ ಉಚಿತ ಕಾರಣಗಳಿಲ್ಲದೆ ಕರ್ತವ್ಯ ಲೋಪವೆಸಗಿದ ಮತ್ತು ಅರ್ಜಿಯನ್ನು ಸ್ವೀಕರಿಸಲು ಸತತವಾಗಿ ವಿಫಲನಾದ ಅಥವಾ ಗೊತ್ತುಪಡಿಸಿದ ಅವಧಿಯೊಳಗೆ ಸೇವೆಯನ್ನು ಒದಗಿಸಲು ವಿಫಲನಾದ ಅಥವಾ ಸೇವೆಗಾಗಿಯ ಕೋರಿಕೆಯನ್ನು ಉದ್ದೇಶಪೂರ್ವಕವಾಗಿ ವಿಳಂಬ ಮಾಡಿದ ಅಥವಾ ಮಿತಿಮೀರಿ ವಿಳಂಬ ಮಾಡಿದ ಯಾವುದೇ ಹೆಸರಿಸಲಾದ ಅಧಿಕಾರಿಯ ಸಂದರ್ಭದಲ್ಲಿ, ಸಂಬಂಧಪಟ್ಟ ಸಾರ್ವಜನಿಕ ಪ್ರಾಧಿಕಾರದ ಮುಖ್ಯಸ್ಥನು, ಈ ಬಗ್ಗೆ ಕಂಡುಬಂದ ಅಂಶಗಳನ್ನು ದಾಖಲಿಸಿದ ನಂತರ, ಮತ್ತು ಕಾರಣ ಕೇಳುವ ನೋಟೀಸನ್ನು ನೀಡಿ ಕರ್ತವ್ಯಲೋಪವೆಸಗಿದ ಅಧಿಕಾರಿಗೆ ತನ್ನ ಅಹವಾಲನ್ನು ಹೇಳಿಕೊಳ್ಳುವುದಕ್ಕೆ ಅವಕಾಶವನ್ನು ನೀಡಿದಾಗ ಮಾತ್ರ ಸೂಕ್ತ ಶಿಸ್ತು ಕ್ರಮವನ್ನು ತೆಗೆದುಕೊಳ್ಳುವುದಕ್ಕೆ ಸಕ್ಷಮನಾಗಿರತಕ್ಕದ್ದು.

(3) ಹೆಸರಿಸಲಾದ ಅಧಿಕಾರಿಯ ಸಾಮರ್ಥ್ಯವನ್ನು ಪ್ರೋತ್ಸಾಹಿಸಲು ಹಾಗೂ ಹೆಚ್ಚಿಸಲು, ಯಾವ ಹೆಸರಿಸಲಾದ ಅಧಿಕಾರಿಯ ವಿರುದ್ಧ ಯಾವುದೇ ವಿಫಲತೆಯು ವರದಿಯಾಗಿಲ್ಲವೋ ಆ ಅಧಿಕಾರಿಗೆ ಮೆಚ್ಚುಗೆ ಪತ್ರವನ್ನು ನೀಡಬಹುದು ಮತ್ತು ಸಾರ್ವಜನಿಕ ಪ್ರಾಧಿಕಾರದ ಮುಖ್ಯಸ್ಥರು, ಆತನ ವಾರ್ಷಿಕ ಕಾರ್ಯನಿರ್ವಹಣಾ ವರದಿಯಲ್ಲಿ ಅದನ್ನು ನಮೂದುಮಾಡಬಹುದು.

15. ಭಾವಿತ ಸೇವಾ ಷರತ್ತು.- ಈ ಅಧಿನಿಯಮದ ಉಪಬಂಧಗಳನ್ನು, ಎಲ್ಲಾ ಸಾರ್ವಜನಿಕ ಪ್ರಾಧಿಕಾರಗಳ ಅಧಿಕಾರಿಗಳನ್ನು ಒಳಗೊಂಡಂತೆ ಹೆಸರಿಸಲಾದ ಅಧಿಕಾರಿಯ ಸೇವಾ ಷರತ್ತುಗಳ ಭಾಗವೆಂಬಂತೆ ಭಾವಿಸತಕ್ಕದ್ದು.

16. ಪೂರಕತೆ.- ಈ ಅಧಿನಿಯಮದ ಉಪಬಂಧಗಳನ್ನು, ಶಿಸ್ತು ಕ್ರಮ ಮತ್ತು ಹಣಕಾಸು ನಿಯಮಗಳಿಗೆ ಹಾಗೂ ಸರ್ಕಾರಿ ಅಥವಾ ಸಂದರ್ಭಾನುಸಾರವಾಗಿ ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರ ಅಥವಾ ಸಾರ್ವಜನಿಕ ಪ್ರಾಧಿಕಾರದ ನೌಕರರಿಗೆ ಅನ್ವಯವಾಗುವಂಥ ಇತರ ಸೇವಾ ನಿಯಮಗಳು ಮತ್ತು ನಿಬಂಧನೆಗಳಿಗೆ ಪೂರಕವಾಗಿರತಕ್ಕದ್ದು ಮತ್ತು ಸರ್ಕಾರಿ ನೌಕರರು ಅಥವಾ ಸಂಬಂಧಪಟ್ಟ ಸಾರ್ವಜನಿಕ

ಪ್ರಾಧಿಕಾರದ ನೌಕರರ ಸೇವಾ ಷರತ್ತು ಮತ್ತು ನಡತೆಯನ್ನು ನಿಯಂತ್ರಿಸುವ ಅಂಥ ಸೇವಾ ನಿಯಮಗಳು ಮತ್ತು ನಿಬಂಧನೆಗಳನ್ನು ನ್ಯೂನ್ಯಗೊಳಿಸತಕ್ಕದ್ದಲ್ಲ.

17. ಸದ್ಭಾವನೆಯಿಂದ ಕೈಗೊಂಡ ಕ್ರಮದ ರಕ್ಷಣೆ- ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ರಚಿಸಲಾದ ಯಾವುದೇ ನಿಯಮದ ಅಡಿಯಲ್ಲಿ ಸದ್ಭಾವನೆಯಿಂದ ಕೈಗೊಂಡ ಅಥವಾ ಕೈಗೊಳ್ಳಲು ಉದ್ದೇಶಿಸಲಾದ ಯಾವುದೇ ಕ್ರಮದ ಬಗ್ಗೆ ಯಾವೊಬ್ಬ ವ್ಯಕ್ತಿಯ ವಿರುದ್ಧ ಯಾವುದೇ ದಾವೆ, ಅಭಿಯೋಜನೆ ಅಥವಾ ಇತರ ಕಾನೂನು ವ್ಯವಹರಣೆಗಳನ್ನು ಹೂಡಲು ಅವಕಾಶವು ಇರತಕ್ಕದ್ದಲ್ಲ.

18. ಅಧಿಕಾರ ವ್ಯಾಪ್ತಿಗೆ ಪ್ರತಿಷೇಧ- ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ಸಕ್ಷಮ ಅಧಿಕಾರಿ ಅಥವಾ ಮೇಲ್ಮನವಿ ಪ್ರಾಧಿಕಾರವು ನಿರ್ಧರಿಸುವುದಕ್ಕೆ ಅಧಿಕಾರವಿರುವ ಯಾವುದೇ ವಿಷಯದ ಸಂಬಂಧದಲ್ಲಿ ಯಾವುದೇ ನ್ಯಾಯಾಲಯವು ಅಧಿಕಾರ ವ್ಯಾಪ್ತಿಯನ್ನು ಹೊಂದಿರತಕ್ಕದ್ದಲ್ಲ.

19. ನಿಯಮಗಳನ್ನು ರಚಿಸಲು ಅಧಿಕಾರ-

(1) ಸರ್ಕಾರವು, ಅಧಿಸೂಚನೆಯ ಮೂಲಕ, ರಾಜ್ಯ ಪತ್ರದಲ್ಲಿ ಪೂರ್ವ ಪ್ರಕಟಣೆಯ ತರುವಾಯ ಈ ಅಧಿನಿಯಮದ ಉದ್ದೇಶಗಳನ್ನು ನೆರವೇರಿಸಲು ನಿಯಮಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಅಡಿಯಲ್ಲಿ ರಚಿಸಲಾದ ಪ್ರತಿಯೊಂದು ನಿಯಮವನ್ನು ಅಥವಾ ಹೊರಡಿಸಲಾದ ಅಧಿಸೂಚನೆಯನ್ನು, ಅದನ್ನು ರಚಿಸಿದ ತರುವಾಯ ಆದಷ್ಟು ಬೇಗನೆ ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಅದು ಒಂದು ಅಧಿವೇಶನ ಅಥವಾ ಎರಡು ಅಥವಾ ಹೆಚ್ಚು ನಿರಂತರ ಅಧಿವೇಶನಗಳಲ್ಲಿ ಅಡಕವಾಗಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಅಧಿವೇಶನದಲ್ಲಿರುವಾಗ ಮಂಡಿಸತಕ್ಕದ್ದು ಮತ್ತು ಅದನ್ನು ಹಾಗೆ ಮಂಡಿಸಿದ ಅಧಿವೇಶನವು ಅಥವಾ ಮುಂಬರುವ ನಿಕಟ ಅಧಿವೇಶನವು ಮುಕ್ತಾಯವಾಗುವುದಕ್ಕೆ ಮೊದಲು ಉಭಯ ಸದನಗಳು ನಿಯಮದಲ್ಲಿ ಅಥವಾ ಅಧಿಸೂಚನೆಯಲ್ಲಿ ಯಾವುದೇ ಮಾರ್ಪಾಡು ಮಾಡಲು ಒಪ್ಪಿದರೆ ಅಥವಾ ಯಾವುದೇ ನಿಯಮ ಅಥವಾ ಅಧಿಸೂಚನೆಯನ್ನು ಮಾಡಬಾರದೆಂದು ತೀರ್ಮಾನಿಸಿದರೆ, ಆಗ ಆ ನಿಯಮ ಅಥವಾ ಅಧಿಸೂಚನೆಯು ಅಂಥ ಮಾರ್ಪಾಟಾದ ರೂಪದಲ್ಲಿ ಮಾತ್ರವೇ ಪರಿಣಾಮಕಾರಿಯಾಗತಕ್ಕದ್ದು ಅಥವಾ ಸಂದರ್ಭಾನುಸಾರವಾಗಿ ಪರಿಣಾಮಕಾರಿ ಯಾಗತಕ್ಕದ್ದಲ್ಲ. ಆದಾಗ್ಯೂ ಅಂಥ ಯಾವುದೇ ಮಾರ್ಪಾಡು ಅಥವಾ ರದ್ದತಿಯು ಅಂಥ ನಿಯಮ ಅಥವಾ ಅಧಿಸೂಚನೆಯ ಅಡಿಯಲ್ಲಿ ಈ ಹಿಂದೆ ಮಾಡಿದ ಯಾವುದೇ ಕಾರ್ಯದ ಸಿಂಧುತ್ವಕ್ಕೆ ಬಾಧಕವಾಗತಕ್ಕದ್ದಲ್ಲ.

20. ತೊಂದರೆಗಳನ್ನು ನಿವಾರಿಸಲು ಅಧಿಕಾರ- ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ಸರ್ಕಾರವು, ಆದೇಶದ ಮೂಲಕ, ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಾಗದ ಹಾಗೆ, ತೊಂದರೆಗಳನ್ನು ನಿವಾರಿಸಬಹುದು:

ಪರಂತು, ಈ ಅಧಿನಿಯಮದ ಪ್ರಾರಂಭದ ದಿನಾಂಕದಿಂದ ಎರಡು ವರ್ಷಗಳು ಮುಕ್ತಾಯವಾದ ತರುವಾಯ ಅಂಥ ಯಾವುದೇ ಆದೇಶವನ್ನೂ ಮಾಡತಕ್ಕದ್ದಲ್ಲ.

“ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ, 2011 ಮತ್ತು (ತಿದ್ದುಪಡಿ) ಅಧಿನಿಯಮ, 2014”

(NO. SAMVYASHAE 09 SHASANA 2014, Bangalore, dated: 19.11.2014.)

Ordered that the translation of ಕರ್ನಾಟಕ ಸಕಾಲ ಸೇವೆಗಳ (ತಿದ್ದುಪಡಿ) ಅಧಿನಿಯಮ, 2014 (2014ರ ಕರ್ನಾಟಕ ಅಧಿನಿಯಮ ಸಂಖ್ಯೆ:31) in the English language, be published as authorized by the Governor of Karnataka under clause (3) of Article of 348 of the Constitution of India in the Karnataka Gazette for general information.

The following translation of ಕರ್ನಾಟಕ ಸಕಾಲ ಸೇವೆಗಳ (ತಿದ್ದುಪಡಿ) ಅಧಿನಿಯಮ, 2014 (2014ರ ಕರ್ನಾಟಕ ಅಧಿನಿಯಮ ಸಂಖ್ಯೆ:31) in the English language is published in the official Gazette under the authority of the Governor of Karnataka under clause (3) of the Article 348 of the Constitution of India.

KARNATAKA ACT NO: 31 OF 2014

(First Published in the Karnataka Gazette Extra- Ordinary on the sixth day of September, 2014)

THE KARNATAK SAKALA SERVICES (AMENDMENT) ACT, 2014

(Received the assent of the Governor on the second day of September, 2014)

An Act further to amend the Karnataka Sakala Services Act, 2011.

Whereas, it is expedient to amend the Karnataka Sakala Services Act, 2011 (Karnataka Act 1 of 2012) for the purposes hereinafter appearing.

Be it enacted by the Karnataka State Legislature in the sixty fifth year of the Republic of India as follows: -

1. Short title and commencement: (1) This Act may be called the Karnataka Sakala Services (Amendment) Act, 2014.

(2) It shall come in to force at once.

2. Substitution of section 7: - In the Karnataka Sakala Services Act, 2011 (Karnataka Act 1 of 2012) (herein after referred to as principal Act), for section 7 the following shall be substituted, namely: -

“7. E-governance of services: - As a part of E-governance, the Government shall endeavor and encourage the public Authorities, to deliver their citizen related services electronically or through post in a phased manner and in such other manner as may be prescribed subject to payment of such fees as may be prescribed.”

3. Substitution of section 9: - For section 9 of the principal Act, the following shall be substituted, namely: -

“9. Liability to pay compensatory cost :- Every Appellate Authority or Competent Officer or designated officer or his subordinate public servant who fails to deliver or dispose the citizen related services or appeals of a citizen within the stipulated time shall be liable to pay compensatory cost at the rate of twenty rupees per day for the period of delay subject to a maximum of five hundred rupees per application, in aggregate, if there is no ban or restriction from the Government to provide the same.”

4. Amendment of section 11: - In section 11 of principal Act, after sub-section (3), the following shall be inserted, namely: -

“(4) After giving compensatory cost to the aggrieved Citizen and within thirty days thereafter, the competent officer shall update debit note in the HRMS software against the officer found guilty by following the principles of natural justice”.

5. Amendment of section 14: - In the section 14 of the principal Act, after sub-section (3); the following shall be inserted, namely: -

“(4) If, any Designated officer or Competent officer or Appellate Authority fails to deliver the Citizen related service or dispose appeals within the stipulated time for more than seven times, he shall subject to enquiry by the concerned disciplinary Authority and If found guilty, prepare a report against the concerned officer and submit it to the Government. The State Government after considering the report shall take action within one month from the date of receipt of the report.”

The above translation of ಕರ್ನಾಟಕ ಸರ್ಕಾರ ಸೇವೆಗಳ (ತಿದ್ದುಪಡಿ) ಅಧಿನಿಯಮ, 2014 (2014ರ ಕರ್ನಾಟಕ ಅಧಿನಿಯಮ ಸಂಖ್ಯೆ:31) be published in the official Gazette under clause (3) of the Article 348 of the Constitution of India.